ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	:	859 (1154)
ಸದಸ್ಯರ ಹೆಸರು	:	ಶ್ರೀ ಸಿ.ಎಂ.ಇಬ್ರಾಹಿಂ (ವಿಧಾನ ಸಭೆಯಿಂದ ಚುನಾಯಿತರಾದವರು)
ಉತ್ತರಿಸಬೇಕಾದ ದಿನಾಂಕ	:	12-03-2021.
ಉತ್ತರಿಸುವ ಸಚಿವರು	:	ಮಾನ್ಯ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಸಚಿವರು.

ಕ್ರ. ಸಂ.	ಪ್ರಶ್ನೆಗಳು	ಉತ್ತರಗಳು
ಅ.	ಕರ್ನಾಟಕ ರಾಜ್ಯ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಸಲ್ಲಿಕೆಯಾಗಿರುವ ಅನ್ವರ್ ಮಾನಪಾಡಿ ವರದಿಯ ಸತ್ಯಾಸತ್ಯತೆಯನ್ನು ಸರ್ಕಾರವು ಪರಿಶೀಲಿಸಿದೆಯೇ; ಹೌದಾದಲ್ಲಿ, ತೆಗೆದುಕೊಂಡ ಕ್ರಮವೇನು; ಇಲ್ಲದಿದ್ದಲ್ಲಿ, ಕಾರಣವೇನು;	ಹೌದು, ಈ ಸಂಬಂಧ ಕರ್ನಾಟಕ ಉಪಲೋಕಾಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು.
ಆ.	ವಕ್ಫ್ ಆಸ್ತಿ ಕಬಳಿಕೆ ವರದಿಯಲ್ಲಿ ಆರೋಪಿಸಿರುವವರ ಬಗ್ಗೆ ಸರ್ಕಾರಕ್ಕೆ ಸೂಕ್ತ ಸಾಕ್ಷಾಧಾರಗಳು ಸಲ್ಲಿಕೆಯಾಗಿದೆಯೇ;	ಇಲ್ಲ
ಇ	ರಾಜ್ಯದಲ್ಲಿ ಒಟ್ಟು ಎಷ್ಟು ವಕ್ಫ್ ಆಸ್ತಿಗಳಿವೆ; ಎಷ್ಟು ಆಸ್ತಿಗಳನ್ನು ಲೀಸ್‌ಗೆ ನೀಡಲಾಗಿದೆ; ಎಷ್ಟು ಆಸ್ತಿಗಳು ವಕ್ಫ್ ಮಂಡಳಿ ನಿರ್ವಹಣೆಯಲ್ಲಿದೆ; (ಸಂಪೂರ್ಣ ಮಾಹಿತಿ ಒದಗಿಸುವುದು)	ರಾಜ್ಯದಲ್ಲಿ ಒಟ್ಟು 46,308 ವಕ್ಫ್ ಆಸ್ತಿಗಳಿವೆ. 13,284 ಆಸ್ತಿಗಳನ್ನು ಲೀಸ್‌ಗೆ ನೀಡಲಾಗಿದೆ. 43,164 ಆಸ್ತಿಗಳು ವಕ್ಫ್ ಮಂಡಳಿಯ ನಿರ್ವಹಣೆಯಲ್ಲಿದೆ, 3144 ಆಸ್ತಿಗಳು ಇನಾಂ ಮತ್ತು ಭೂ ಸುಧಾರಣೆ ಕಾಯ್ದೆಯಲ್ಲಿ ಬಾಧಿತರಾಗಿರುತ್ತವೆ.
ಈ	ವಕ್ಫ್ ಆಸ್ತಿ ಕಬಳಿಕೆ ತಡೆಯುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಂಡಿದೆಯೇ? (ಸಂಪೂರ್ಣ ಮಾಹಿತಿ ಒದಗಿಸುವುದು)	ವಕ್ಫ್ ಆಸ್ತಿ ಕಬಳಿಕೆ ತಡೆಯಲು ಪ್ರತಿ ವರ್ಷ ಬೇಲಿ/ ಕಾಂಪೌಂಡ್ ನಿರ್ಮಾಣಕ್ಕೆ ವಕ್ಫ್ ಸಂಸ್ಥೆಗಳಿಗೆ ಅನುದಾನ ನೀಡಲಾಗುತ್ತಿದೆ ಹಾಗೂ ಖಾಲಿ ಇರುವ ಆಸ್ತಿಗಳಲ್ಲಿ ಅರಣ್ಯೀಕರಣ ಪ್ರೋತ್ಸಾಹಿಸಲಾಗಿರುತ್ತದೆ.

ಸಂಖ್ಯೆ: **MWD 84 LMQ 2021**

(ಆನಂದ್ ಸಿಂಗ್)
ಮೂಲಸೌಲಭ್ಯ ಅಭಿವೃದ್ಧಿ ಹಾಗೂ
ಹಜ್ ಮತ್ತು ವಕ್ಫ್ ಸಚಿವರು